



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೨೩, ಜೂನ್, ೨೦೨೩ (ಆಷಾಢ, ೦೨, ಶಕವರ್ಷ, ೧೯೪೫) BENGALURU, FRIDAY 23, JUNE, 2023 (ASHADHA, 02, SHAKAVARSHA, 1945)	ನಂ. ೨೩೯ No. 239
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ನಅಇ 17 ಬಿಬಿಎಲ್ 2020(ಭಾಗ-1)(ಇ)

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸಸೌಧ,
ಬೆಂಗಳೂರು, ದಿನಾಂಕ:23-06-2023.

ಅಧಿಸೂಚನೆ

ಕರ್ನಾಟಕ ಸರ್ಕಾರವು ಈ ಹಿಂದೆ ಅಧಿಸೂಚನೆ ಸಂಖ್ಯೆ: ನಅಇ 17 ಬಿಬಿಎಲ್ 2020(ಭಾಗ-1)(ಇ), ದಿನಾಂಕ: 29.01.2021ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರದೇಶಕ್ಕೆ ಸಂಬಂಧಿಸಿದಂತೆ ವಾರ್ಡುಗಳನ್ನು ಪುನರ್ ವಿಂಗಡಣೆಗಾಗಿ ಬಿ.ಬಿ.ಎಂ.ಪಿ. ವಾರ್ಡುಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪುನರ್ ವಿಂಗಡಣಾ ಆಯೋಗವು ನೀಡಿದ್ದ ದಿನಾಂಕ: 09.06.2022ರ ವರದಿಯನ್ನಾಧರಿಸಿ, ಸರ್ಕಾರವು ಅಧಿಸೂಚನೆ ಸಂಖ್ಯೆ: ನಅಇ 66 ಬಿಬಿಎಸ್ 2022, ದಿನಾಂಕ:14.07.2022ರಲ್ಲಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಿ ಅಧಿಸೂಚಿಸಲಾಗಿತ್ತು.

ಈ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣಾ ಅಧಿಸೂಚನೆಯನ್ನು ಪ್ರಶ್ನಿಸಿ, ಅದರ ವಿರುದ್ಧ ದಾಖಲಾಗಿದ್ದ ರಿಟ್ ಅರ್ಜಿ ಸಂಖ್ಯೆ: 16321/2022(LB-BMP) ಮತ್ತಿತರ ರಿಟ್ ಅರ್ಜಿಗಳನ್ನು, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ:16.09.2022ರ ಆದೇಶದಲ್ಲಿ ವಜಾಗೊಳಿಸಿರುತ್ತದೆ. ಮಾನ್ಯ ಉಚ್ಚ ನ್ಯಾಯಾಲಯದ ದಿನಾಂಕ: 16.09.2022ರಂದು ನೀಡಿದ್ದ ಈ ಆದೇಶದ ವಿರುದ್ಧ ಶ್ರೀ ಬಿ.ಎನ್. ಮಂಜುನಾಥ ರೆಡ್ಡಿ ಮತ್ತು ಇತರರು ಮಾನ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ರಿಟ್ ಅಪೀಲು ಸಂಖ್ಯೆ: 677/2023(LB-BMP)ನ್ನು ದಾಖಲಿಸಿರುತ್ತಾರೆ. ಈ ರಿಟ್ ಅಪೀಲು ಸಂಖ್ಯೆ: 677/2023(LB-BMP)ರ ಮೇಲೆ ಮಾನ್ಯ ನ್ಯಾಯಾಲಯವು ದಿನಾಂಕ: 19.06.2023ರಂದು ಈ ಕೆಳಕಂಡಂತೆ ಆದೇಶವನ್ನು ನೀಡಿರುತ್ತದೆ:-

"As such we grant twelve weeks' time to the State Government for undertaking fresh exercise of delimitation process by strictly adhering to the prescribed guidelines and the relevant provisions of law. The appeal be listed after twelve weeks for reporting compliance."

ಸರ್ಕಾರವು, ಮೇಲಿನ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರದೇಶಕ್ಕೆ ಸಂಬಂಧಿಸಿದಂತೆ ವಾರ್ಡುಗಳ ಕ್ಷೇತ್ರ ಪುನರ್ ವಿಂಗಡಣೆಯನ್ನು ಈಗ ಮತ್ತೊಮ್ಮೆ ಹೊಸದಾಗಿ ಮಾಡಬೇಕಾಗಿರುತ್ತದೆ.

ಅದರಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಪ್ರಕರಣ 7ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರದೇಶಕ್ಕೆ ಸಂಬಂಧಿಸಿದಂತೆ ವಾರ್ಡುಗಳ ಪುನರ್ ವಿಂಗಡಣೆ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು, ತಕ್ಷಣದಿಂದ ಜಾರಿಯಲ್ಲಿರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡುಗಳ ಪುನರ್ ವಿಂಗಡಣಾ ಆಯೋಗವನ್ನು ಪುನರ್ ರಚಿಸಲಾಗಿದೆ:-

1	ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು.	ಅಧ್ಯಕ್ಷರು
2	ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.	ಸದಸ್ಯರು
3	ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು.	ಸದಸ್ಯರು
4	ವಿಶೇಷ ಆಯುಕ್ತರು(ಕಂದಾಯ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು.	ಸದಸ್ಯ ಕಾರ್ಯದರ್ಶಿ

- ಷರತ್ತುಗಳು:**-(i) ಈ ಆಯೋಗವು ಮಾನ್ಯ ಉಚ್ಚ ನ್ಯಾಯಾಲಯವು ನಿಗದಿಪಡಿಸಿರುವ ಅವಧಿಯೊಳಗಾಗಿ ಬಿ.ಬಿ.ಎಂ.ಪಿ. ವಾರ್ಡುಗಳ ಪುನರ್ ವಿಂಗಡಣೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದು.
- (ii) This Commission should undertake fresh exercise of De-limitation process by strictly adhering to the prescribed guidelines and relevant provisions of law ಎಂದು ಮಾನ್ಯ ನ್ಯಾಯಾಲಯವು ಆದೇಶಿಸಿರುವಂತೆಯೇ ಕ್ರಮವಹಿಸತಕ್ಕದ್ದು.
- (iii) ಈ ಆಯೋಗದ ಸದಸ್ಯ ಕಾರ್ಯದರ್ಶಿಯವರು ಅಗತ್ಯ ಕ್ಷೇತ್ರ ಅಧ್ಯಯನ, ಸ್ಥಳ ಪರಿಶೀಲನೆಯ ಕಾರ್ಯಗಳನ್ನು, ಹಾಗೂ ಅಗತ್ಯ ಸಮಾಲೋಚನೆಗಳನ್ನು ಸೂಕ್ತವಾಗಿ ನಿರ್ವಹಿಸುವುದು.
- (iv) ಇದಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಲು ಹಾಗೂ ಮತ್ತಿತರ ವೆಚ್ಚಗಳನ್ನು ಬಿ.ಬಿ.ಎಂ.ಪಿ. ನಿಧಿಯಿಂದಲೇ ಭರಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,
(**ಲಕ್ಷ್ಮೀಸಾಗರ್.ಎನ್.ಕೆ.**)
ಸರ್ಕಾರದ ಅಧೀನ ಕಾರ್ಯದರ್ಶಿ,
ನಗರಾಭಿವೃದ್ಧಿ ಇಲಾಖೆ(ಬಿಬಿಎಂಪಿ).